



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೫ Part - V	ಬೆಂಗಳೂರು, ಗುರುವಾರ, ೨೭, ಅಕ್ಟೋಬರ್, ೨೦೨೨( ಕಾರ್ತಿಕ ,೦೫, ಶಕವರ್ಷ, ೧೯೪೪) BENGALURU, THURSDAY, 27, OCTOBER, 2022( KARTHIKA ,05, SHAKAVARSHA, 1944)	ನಂ. ೫೪೦ No. 540
---------------------	---	--------------------

## ಪೊಲೀಸ್ ಇಲಾಖೆ

ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್ / ಡಿಎಆರ್) ಹುದ್ದೆಗಳ ನೇಮಕಾತಿ  
ಅಧಿಸೂಚನೆ ಸಂಖ್ಯೆ: 07/ನೇಮಕಾತಿ-4/2022-23.

&

ಅಧಿಸೂಚನೆ ಸಂಖ್ಯೆ: 09/ನೇಮಕಾತಿ-4/2022-23.

ವಿಷಯ: ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (ಸಿಎಆರ್ / ಡಿಎಆರ್)-3064 & ಕಲ್ಯಾಣ ಕರ್ನಾಟಕದ-420 ಹುದ್ದೆಗಳ ನೇರ ನೇಮಕಾತಿ ಕುರಿತು.

- ಉಲ್ಲೇಖ: 1. ಕರ್ನಾಟಕ ರಾಜ್ಯ ಪತ್ರ ದಿನಾಂಕ: 12.09.2022ರಲ್ಲಿ ಪ್ರಕಟಿಸಲಾದ ಅಧಿಸೂಚನೆ ಸಂಖ್ಯೆ: 07/ನೇಮಕಾತಿ-4/2022-23
2. ಕರ್ನಾಟಕ ರಾಜ್ಯ ಪತ್ರ ದಿನಾಂಕ: 12.09.2022ರಲ್ಲಿ ಪ್ರಕಟಿಸಲಾದ ಅಧಿಸೂಚನೆ ಸಂಖ್ಯೆ: 09/ನೇಮಕಾತಿ-4/2022-23

~ ~ \* ~ ~

ಉಲ್ಲೇಖಿತ-1 & 2ರ ಅಧಿಸೂಚನೆಗಳನ್ವಯ ಪೊಲೀಸ್ ಇಲಾಖೆಯಲ್ಲಿನ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (ಸಿಎಆರ್ / ಡಿಎಆರ್)- 3064 & ಕಲ್ಯಾಣ ಕರ್ನಾಟಕದ-420 ಹುದ್ದೆಗಳ ಖಾಲಿ ಹುದ್ದೆಗಳ ನೇರ ನೇಮಕಾತಿ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ದಿನಾಂಕ: 19.09.2022 ರಿಂದ ದಿನಾಂಕ: 31.10.2022 ರವರೆಗೆ ಹಾಗೂ ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಸ್ಥಳೀಯ ಅಂಚೆ ಕಚೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ: 03.11.2022ಕ್ಕೆ ನಿಗದಿಗೊಳಿಸಲಾಗಿರುತ್ತದೆ.

ಪ್ರಸ್ತುತ ಅರ್ಹ ಅಭ್ಯರ್ಥಿಗಳಿಗೆ ಸದರಿ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಲು ಇನ್ನೂ ಒಂದು ತಿಂಗಳ ಕಾಲಾವಕಾಶ ನೀಡುವ ಸಂಬಂಧ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ದಿನಾಂಕ: 31.10.2022 ರಿಂದ 30.11.2022 ರವರೆಗೆ ಹಾಗೂ ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಸ್ಥಳೀಯ ಅಂಚೆ ಕಚೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ: 03.11.2022 ರಿಂದ 02.12.2022ರವರೆಗೆ ವಿಸ್ತರಿಸಲಾಗಿರುತ್ತದೆ. ಉಳಿದಂತೆ, ಸದರಿ ಅಧಿಸೂಚನೆಗಳಲ್ಲಿ ನೀಡಲಾಗಿರುವ ಇತರೆ ಅರ್ಹತಾ ಷರತ್ತುಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ.

ಸಹಿ/-  
ಡೈರೆಕ್ಟರ್ ಜನರಲ್ ಆಫ್ ಪೊಲೀಸ್,  
ನೇಮಕಾತಿ,  
ಕಾರ್ಲಟನ್ ಭವನ, ಅರಮನೆ ರಸ್ತೆ,  
ಬೆಂಗಳೂರು - 560 001.